



**ಕೇರಳ ಸರ್ಕಾರ**

**ಕಾನೂನು (ಶಾಸನ ರಚನೆ-ಸಿ) ಇಲಾಖೆ**

**ಅಧಿಸೂಚನೆ**

ನಂ. 12607/ಲೆ. ಸಿ.3/2017/ಕಾನೂನು. ತಿರುವನಂತಪುರಂ, 2017 ಜುಲೈ 18,  
1192 ಕರ್ಕಾಟಕ 2/  
1939 ಅಷಾಢ 27.

2017 ಜುಲೈ 18ನೇ ದಿನಾಂಕದಂದು ಕೇರಳ ರಾಜ್ಯಪಾಲರು ಪ್ರಖ್ಯಾಪಿಸಿದಂತಹ ಈ ಕೆಳಗಿನ ಅಧ್ಯಾದೇಶವನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಈ ಮೂಲಕ ಪ್ರಕಟಿಸಲಾಗುವುದು.

ರಾಜ್ಯಪಾಲರ ಆಜ್ಞಾಪ್ರಕಾರ,

**ಬಿ. ಜಿ. ಹರೀಂದ್ರನಾಥ್,**

ಕಾನೂನು ಕಾರ್ಯದರ್ಶಿ.

## 2017ರ 18ನೇ ಸಂಖ್ಯೆ ಅಧ್ಯಾದೇಶ

### 2017ರ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ

ಭಾರತ ಗಣರಾಜ್ಯದ ಅರುವತ್ತೆಂಟನೇ ವರ್ಷದಲ್ಲಿ ಕೇರಳ ರಾಜ್ಯಪಾಲರಿಂದ ಪ್ರಖ್ಯಾಪಿಸಲ್ಪಟ್ಟಿತು.

1994ರ ಕೇರಳ ಪಂಚಾಯತ್ ರಾಜ್ ಅಧಿನಿಯಮವನ್ನು  
ಮತ್ತಷ್ಟು ತಿದ್ದುಪಡಿಮಾಡುವುದಕ್ಕಿರುವ

ಒಂದು

ಅಧ್ಯಾದೇಶ

ಪೀಠಿಕೆ.—2017ರ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ (2017ರ 9)ವನ್ನು 2017 ಜೂನ್ 1ನೇ ದಿನಾಂಕದಂದು ಕೇರಳ ರಾಜ್ಯಪಾಲರು ಪ್ರಖ್ಯಾಪಿಸಿರುವುದರಿಂದಲೂ;

2017 ಜೂನ್ 8ನೇ ದಿನಾಂಕದಂದು ಸೇರಿದ ಕೇರಳ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತ ಅಧ್ಯಾದೇಶದ ಬದಲು ವಿಧಾನಸಭೆಯ ಒಂದು ಅಧಿನಿಯಮವನ್ನು ತರುವುದಕ್ಕಿರುವ ಒಂದು ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ಮತ್ತು ಮಂಜೂರು ಮಾಡಲು ಸಾಧ್ಯವಾಗದಿರುವುದರಿಂದಲೂ;

ಭಾರತ ಸಂವಿಧಾನದ 213ನೇ ಅನುಚ್ಛೇದದ (2)ನೇ ಖಂಡದ ಉಪಖಂಡ (ಎ)ಯ ಪ್ರಕಾರ 2017ರ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ (2017ರ 9)ದ ಪ್ರಾಬಲ್ಯವು 2017 ಜುಲೈ 20ನೇ ದಿನಾಂಕದಂದು ಮುಕ್ತಾಯವಾಗುವುದರಿಂದಲೂ;

ಪ್ರಸ್ತುತ ಅಧ್ಯಾದೇಶದ ನಿಬಂಧನೆಗಳನ್ನು ಚಾರಿಯಲ್ಲಿರಿಸದಿದ್ದಲ್ಲಿ ತೊಂದರೆಗಳು ಉಂಟಾಗಬಹುದಾದುದರಿಂದಲೂ;

ಕೇರಳ ರಾಜ್ಯ ವಿಧಾನಸಭೆಯು ಅಧಿವೇಶನದಲ್ಲಿಲ್ಲದಿರುವುದರಿಂದಲೂ ತಾನು ತುರ್ತು ಕ್ರಮ ಕೈಗೊಳ್ಳಬೇಕಾದ ಅವಶ್ಯಕವಾದ ಸನ್ನಿವೇಶವು ಅಸ್ತಿತ್ವದಲ್ಲಿಯೆಂದು ಕೇರಳ ರಾಜ್ಯಪಾಲರಿಗೆ ಮನವರಿಕೆಯಾಗಿರುವುದರಿಂದಲೂ;

ಈಗ, ಆದುದರಿಂದ, ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡ ಪ್ರಕಾರ ನೀಡಲ್ಪಟ್ಟ ಅಧಿಕಾರಗಳನ್ನು ವಿನಿಯೋಗಿಸಿ ಕೇರಳ ರಾಜ್ಯಪಾಲರು ಈ ಕೆಳಗಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು:—

1. ಸಣ್ಣ ಹೆಸರು ಮತ್ತು ಪ್ರಾರಂಭ.—(1) ಈ ಅಧ್ಯಾದೇಶವನ್ನು 2017ರ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶವೆಂದು ಕರೆಯಬಹುದು.

(2) ಇದು 2017 ಜೂನ್ 1ನೇ ದಿನಾಂಕದಂದು ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. 1994ರ 13ನೇ ಅಧಿನಿಯಮದ ತಾತ್ಕಾಲಿಕ ತಿದ್ದುಪಡಿ.—ಈ ಅಧ್ಯಾದೇಶವು ಜಾರಿಯಲ್ಲಿರುವ ಕಾಲಾವಧಿಯಲ್ಲಿ, 1994ರ ಕೇರಳ ಪಂಚಾಯತ್ ರಾಜ್ ಅಧಿನಿಯಮ (1994ರ 13) (ಇನ್ನು ಮುಂದೆ ಪ್ರಧಾನ ಅಧಿನಿಯಮವೆಂದು ಉಲ್ಲೇಖಿಸಲ್ಪಡುವುದು)ಕ್ಕೆ 3ನೇ ವಿಭಾಗದಲ್ಲಿ ನಿರ್ದಿಷ್ಟಪಡಿಸಿರುವ ತಿದ್ದುಪಡಿಗಳಿಗನುಸರಿಸಿ ಪ್ರಾಬಲ್ಯವಿರುವುದಾಗಿದೆ.

3. 232ನೇ ವಿಭಾಗದ ತಿದ್ದುಪಡಿ.—ಪ್ರಧಾನ ಅಧಿನಿಯಮದ 232ನೇ ವಿಭಾಗದಲ್ಲಿ, (2)ರಿಂದ (5)ರ ವರೆಗಿನ ಉಪ-ವಿಭಾಗಗಳನ್ನು ಹಾಗೂ ವಿವರಣೆಯನ್ನು ಬಿಟ್ಟುಬಿಡತಕ್ಕದ್ದು.

4. ರದ್ದತಿ ಮತ್ತು ರಕ್ಷಣೆ.—(1) 2017ರ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ (2017ರ 9)ವು ಈ ಮೂಲಕ ರದ್ದುಗೊಂಡಿರುವುದು.

(2) ಆ ರೀತಿ ರದ್ದುಗೊಳಿಸಿದ್ದರೂ, ಪ್ರಸ್ತುತ ಅಧ್ಯಾದೇಶದ ಪ್ರಕಾರ ತಿದ್ದುಪಡಿ ಮಾಡಿದಂತಹ ಪ್ರಧಾನ ಅಧಿನಿಯಮದ ಪ್ರಕಾರ ಮಾಡಿದ ಯಾವುದೇ ಕಾರ್ಯ ಅಥವಾ ಕೈಗೊಂಡ ಯಾವುದೇ ಕ್ರಮವು, ಈ ಅಧ್ಯಾದೇಶದಿಂದ ತಿದ್ದುಪಡಿಮಾಡಿದಂತಹ ಪ್ರಧಾನ ಅಧಿನಿಯಮದ ಪ್ರಕಾರ ಮಾಡಿರುವುದಾಗಿಯೋ ಕೈಗೊಂಡಿರುವುದಾಗಿಯೋ ಭಾವಿಸತಕ್ಕದ್ದು.

ಪಿ. ಸದಾಶಿವಂ,

ರಾಜ್ಯಪಾಲರು.